

ಭಾರತದಲ್ಲಿ ಮೀಸಲಾತಿ ಹೆಚ್ಚಳೆಗೆ ಸಾಧ್ಯತೆ ಮತ್ತು ಸಂಪಾದನೆಗಳು

ಸುನಿಲ್ ಕುಮಾರ್

ಉಪನ್ಯಾಸಕರು, ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು.

Abstract:

ಭಾರತದಲ್ಲಿ ಸಾಮಾಜಿಕ ಸ್ವಾತಂತ್ರ್ಯವನ್ನು ಪರಿಶು ಜರ್ಜೀಸುವಾಗ ಮುನ್ನೆಲೆಗೆ ಬರುವ ಮೊದಲ ವಿಷಯ ‘ಜಾತಿ ಪದ್ಧತಿ’: ಭಾರತೀಯ ಸಮಾಜದಲ್ಲಿ ಆಳವಾಗಿ ಬೇರಾರಿರುವ ಜಾತಿ ಪದ್ಧತಿಯಿಂದಾಗಿ ತಳ ಸಮುದಾಯಗಳು ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿವೆ. ಜ್ಯೋತಿ ಭಾಪುಲೆ, ಶಾಹು ಮಹಾರಾಜ್, ರಾಜಕ್ಕೆ ನಾಲ್ಕು ಕೃಷ್ಣರಾಜ ಒಡೆಯರ್, ಡಾ. ಬಿ.ಆರ್.ಅಂಬೇಡ್ಕರ್, ಮಹಾತ್ಮೆ ಗಾಂಧಿಜಿಯವರ ಪ್ರಯತ್ನದ ಫಲವಾಗಿ ತುಳಿತಕ್ಕೊಳಗಾದ ಸಮುದಾಯಗಳಿಗೆ ಮೀಸಲಾತಿ ದೊರಕಿತು. ಮೀಸಲಾತಿ ಮೂಲಕ ಎಲ್ಲಾ ಸಮುದಾಯಗಳಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಹಿಂಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಮತ್ತು ಪ್ರಾತಿನಿಧಿತ್ವ ದೊರಕುವಂತಾಯಿತು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶಿಕ್ಷಣ, ರಾಜಕೀಯ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಒಬ್ಬಿಸಿ, ಪರಿಶೀಲಿಸಿ ಜಾತಿ, ಪರಿಶೀಲಿಸಿ ಪಂಗಡ ಸಮುದಾಯಗಳಿಗೆ ಮೀಸಲಾತಿಯನ್ನು ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಸಾಮಾಜಿಕ, ಆರ್ಥಿಕ ಭದ್ರತೆಯನ್ನು ಒದಗಿಸಿದವು. ಹಾಗೂ ನ್ಯಾಯಾಂಗವು ಸಹ ಕೆಲವು ಪರತ್ತುಗಳೊಂದಿಗೆ ಮೀಸಲಾತಿ ನೀಡಿಗೆ ಮನ್ವಣಿಯನ್ನು ನೀಡಿದೆ ಹಾಗೂ ಆರ್ಥಿಕವಾಗಿ ಹಿಂದುಳಿದುರುವ ಮೇಲ್ನಗ್ರಾದ (ಬ್ರಾಹ್ಮಣ, ಬನಿಯಾ ಇತ್ಯಾದಿ) ಸಮುದಾಯಗಳಿಗೂ ಕೂಡ ಶೇ.10 ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಇದಲ್ಲದೆ ಇತ್ತೀಚಿನ ದಿನಗಳಲ್ಲಿ ಅನೇಕ ಸಮುದಾಯಗಳು ಪ.ಜಾತಿ ಮತ್ತು ವರ್ಗಗಳಿಗೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಿಗದಿ ಪಡಿಸಿರುವ ಶೇ.50 ಶ್ರೀತ ಹೆಚ್ಚೆ ಮೀಸಲಾತಿ ನೀಡಬಹುದೇ ಎಂಬುದನ್ನು ಈ ಲೇಖನದಲ್ಲಿ ಚರ್ಚಿಸಲಾಗಿದೆ.

Keywords: ಜಾತಿ ಪದ್ಧತಿ, ಮೀಸಲಾತಿ, ಶೋಷಿತ ಸಮುದಾಯ, ಹಿಂದುಳಿದ ಸಮುದಾಯ, ಸಾಮಾಜಿಕ ಪ್ರಾತಿನಿಧಿತ್ವ.

ಶೀರ್ಷಕ

ಭಾರತದಲ್ಲಿ ಹಿಂದುಳಿದ (ಒಬ್ಬಿಸಿ), ಎಸ್‌ಸಿ, ಎಎಸ್‌ಪಿ, ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, ಹಾಗೂ ಆರ್ಥಿಕವಾಗಿ ಹಿಂದುಳಿದುರುವ ಮೇಲ್ನಗ್ರಾದವರಿಗೆ ನೀಡಿರುವ ‘ಮೀಸಲಾತಿ’ ನಿರಂತರ ಚರ್ಚೆಗೆ ಒಳಪಡುವ ವಿಷಯವಾಗಿದೆ. ಚಾತುವರ್ಣ (ವರ್ಣಶ್ರಮ ಪದ್ಧತಿ) ವ್ಯವಸ್ಥೆಯಿಂದ

ಭಾರತೀಯ ಸಮಾಜವು ರಚನೆಗೊಂಡಿದೆ. ಈ ಸಮಾಜದಲ್ಲಿ ಮೇಲ್ನಗ್ರಾದವರಿಂದ ಕೆಳವರ್ಗದವರು ನಿರಂತರ ಶೋಷಣೆಗೆ ಗುರಿಯಾಗಿ ಎಲ್ಲಾ ರೀತಿಯ ಅವಕಾಶಗಳಿಂದ ವಂಚಿತರಾದರು. ಹಿಂಗೆ ಅವಕಾಶಗಳಿಂದ ವಂಚಿತಗೊಂಡ ಸಮುದಾಯಗಳಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮಾನ

Please cite this article as: ಸುನಿಲ್ ಕುಮಾರ್. (2024). ಭಾರತದಲ್ಲಿ ಮೀಸಲಾತಿ ಹೆಚ್ಚೆಗೆ ಸಾಧ್ಯತೆ ಮತ್ತು ಸಂಪಾದನೆಗಳು. ಸ್ರುಜನಿ: ಇಂಡಿಯನ್ ಜರ್ನಲ್ ಆಫ್ ಇನ್ನೊಎವೆಂಟ್ ರೀಸರ್ಚ್ ಅಂಡ್ ಡೆವಲಪ್ಮೆಂಟ್, 3(1), 102-106.

ಪ್ರಾತಿನಿಧಿತ್ವ ಕಲ್ಪನೆಯಲ್ಲಿ ಮೀಸಲಾತಿಯನ್ನು ನೀಡಲಾಯಿತು.

ಹಿಂದೂ ಧರ್ಮದ ಧಾರ್ಮಿಕ ಗ್ರಂಥಗಳಾದ ಯಗ್ನೇದಾ, ಮನಸ್ಯತಿಯಲ್ಲಿ ಉಲ್ಲೇಖಿಸಿದಂತೆ ಜಾತಿಗಳು ವರ್ಣಾಶ್ರಮದಿಂದ ಹುಟ್ಟುಹೊಂಡಿತು ಎಂದು ಹೇಳಲಾಗಿದೆ. ಅಂದರೆ ಬ್ರಹ್ಮನ ತಲೆಯಿಂದ ಬ್ರಾಹ್ಮಣ, ಭುಜದಿಂದ ಕೃತಿಯ, ತೋಡೆಯಿಂದ ವೈಶ್ಯ ಹಾಗೂ ಪಾದದಿಂದ ಶೂದ್ರ ಜನಿಸಿದನು ಎಂಬ ಕಲ್ಪಿತ ಸಿದ್ಧಾಂತವನ್ನು ಸಮಾಜದಲ್ಲಿ ಹರಡಲಾಗಿದೆ. ಈ ವೈವಸ್ಥಯನ್ನು ಒಪ್ಪದವರು ಕ್ರಮೇಣ ಅಸ್ವಶ್ರಾಗಿ ಪಂಚಮರಾದರು. ಈ ಅಸ್ವಶ್ರಯ ಹಾಗೂ ಶೂದ್ರರನ್ನು ಸಾವಿರಾರು ವರ್ಷಗಳ ಕಾಲ ಎಲ್ಲಾ ರೀತಿಯ ಅಧಿಕಾರ, ಅಕ್ಷರದಿಂದ ವಂಚಿಸಲಾಯಿತು. ಅಸ್ವಶ್ರಯರನ್ನು ಉರ ಹೊರಗಿಟ್ಟು ಪಶುಗಳಿಗಿಂತಲೂ ಕೀಳಾಗಿ ನಡೆಸಿಕೊಳ್ಳಲಾಯಿತು. ಇಂತಹ ಸಮುದಾಯಗಳಿಗಾದ ಬಳಿಹಾಸಿಕ ಅನ್ಯಾಯವನ್ನು ಸರಿಪಡಿಸುವುದಕ್ಕೆ ಮೀಸಲಾತಿ ಅಗತ್ಯವಾಗಿತ್ತು.

ಬ್ರಿಟಿಷರ ಕಾಲದಲ್ಲಿ ಶೋಷಿತ ಸಮುದಾಯದ ಹಕ್ಕುಗಳು ಮುನ್ನೆಲೆಗೆ ಬಂದವು. ಈ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಮೀಸಲಾತಿ ಅನುಕೂಲವಾಯಿತು. ಭಾರತದಲ್ಲಿ ಈ ಪರಿಕಲ್ಪನೆಗೆ ಮೊದಲಿಗೆ ಬೀಜ ಬಿತ್ತಿದವರು ಲಾರ್ಡ್ ವಿಲಿಯಂ ಬೆಂಟಿಕ್ ಹಾಗೂ ಜ್ಯೋತಿಬಾ ಪುಲೆಯವರು. ಮೊಟ್ಟಮೊದಲ ಬಾರಿಗೆ ಸೊಲ್ಲಾಪುರದ ಶಾಹು ಮಹಾರಾಜರು ಹಿಂದುಳಿದ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.50 ರಷ್ಟು ಮೀಸಲಾತಿಯನ್ನು ನೀಡಿದರು.

ಡಾ.ಬಿ.ಆರ್.ಅಂಬೇಜ್ರೂರವರು ಮೀಸಲಾತಿ ಕಾಯ್ದುಗಳನ್ನು ರೂಪಿಸಬೇಕು ಹಾಗೂ ಶೋಷಿತ ಸಮುದಾಯಗಳಿಗೆ ಪ್ರತ್ಯೇಕ ರಾಜಕೀಯ ಪ್ರಾತಿನಿಧಿತ್ವಯನ್ನು ನೀಡಬೇಕೆಂದು ಬ್ರಿಟಿಷರನ್ನು ಒತ್ತಾಯಿಸಿದರು. ಅದರ ಫಲವಾಗಿ 1909 ಹಾಗೂ 1919 ರ ಭಾರತೀಯ ಸರ್ಕಾರಿ ಕಾಯ್ದು, ಹಾಗೂ 1931, 1932 ರಲ್ಲಿ ಜರುಗಿದ ದುಂಡು ಮೇಜಿನ

ಸಮ್ಮೇಳನದಲ್ಲಿ ಕೈಗೊಂಡ ನಿಷಾಯದಂತೆ ಅಂದಿನ ಬ್ರಿಟಿಷ್ ಪ್ರಧಾನಿಯಾಗಿದ್ದ ರಾಮೇಶ್ವರ್ ಮಾರ್ಕೋನಾಲ್ಲಿ ಜಾತಿ ಆಧಾರಿತ ಮೀಸಲಾತಿ ಪದ್ಧತಿಯನ್ನು ಜಾರಿಗೊಳಿಸಿದರು. ಸಿಬ್ರೋ, ಕ್ರೀಶ್ವಿಯನ್, ಮುಸ್ಲಿಂ ಹಾಗೂ ಹಿಂದೂ ಧರ್ಮದ ಶೋಷಿತ ಸಮುದಾಯದಗಳಿಗೆ ಮೀಸಲಾತಿ ನೀಡಿದರು. ಆದರೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವೆಂದು ಮೀಸಲಾತಿ ವೈವಸ್ಥಯನ್ನು ವಿರೋಧಿಸಿ ಗಾಂಧಿಜಿಯವರು ಪೂನಾದ ಯರವಾಡ ಜ್ಯೇಶ್ವಲಿನಲ್ಲಿ 1932ರಲ್ಲಿ ಉಪವಾಸ ಕೈಗೊಂಡರು.

ಗಾಂಧಿಜಿಯವರ ಹರದಿಂದಾಗಿ ಯರವಾಡ ಜ್ಯೇಶ್ವಲಿನಲ್ಲಿ ಅಂಬೇಜ್ರೂ ಗಾಂಧಿಜಿಯರವನ್ನು ಬೇಟಿಯಾಗಿ ಶೋಷಿತ ಸಮುದಾಯಗಳ ಪ್ರತ್ಯೇಕ ರಾಜಕೀಯ ಪ್ರಾತಿನಿಧಿದ ಬದಲಿಗೆ ವಿಶೇಷ ಮೀಸಲಾತಿಯನ್ನು ನೀಡುವುದರ ಕುರಿತು ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ತರುವಾಯ ಸಂವಿಧಾನ ರಚನಾ ಸಭೆಯಲ್ಲಿ ಮೀಸಲಾತಿ ಕುರಿತು ಸುದೀರ್ಘ ಚರ್ಚೆಯಾಗಿ ಸಂವಿಧಾನದಲ್ಲಿ ಹಿಂದುಳಿದವರಿಗೆ ವಿಶೇಷ ಆದ್ಯತೆ ನೀಡಲು ಒಪ್ಪಿಕೊಳ್ಳಲಾಯಿತು. ಸಂವಿಧಾನದಡಿಯಲ್ಲಿಯೇ ಮೀಸಲಾತಿಯನ್ನು ಪ್ರತಿಪಾದಿಸಲು ಹಲವಾರು ವಿಧಿಗಳನ್ನು ಸೇರಿಸಲಾಯಿತು. ಅವುಗಳಲ್ಲಿ ಪ್ರಮುಖವಾದವರ್ಗಳಿಂದರೆ ಭಾಗ XVI ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಸಕಾಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದಿರುವ (ಒಬಿಸಿ) ಸಮುದಾಯಗಳಿಗೆ ನಿರ್ದಿಷ್ಟ ಸಾಫಾಗಳು ಮೀಸಲಿದುವುದು. ವಿಧಿ 330 ಲೋಕಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ನಿರ್ದಿಷ್ಟ ಸ್ಥಾನ ಮೀಸಲಿದುವುದು. 332ನೇ ವಿಧಿಯಡಿ ರಾಜ್ಯಗಳ ಶಾಸಕಾಂಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸಾಫಾಗಳನ್ನು ಮೀಸಲಿದುವುದು. 343 (ಡಿ) ವಿಧಿಯಡಿ ಪಂಚಾಯತ್ತಾಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದಿರುವ

(ಒಬ್ಬಿಸಿ) ಸಮುದಾಯಗಳಿಗೆ ಮೀಸಲಾತಿಯನ್ನು ನೀಡುವುದು. 343 (ಟಿ) ಮುಸ್ಲಿಮ್‌ರಿಟಿಯಲ್ಲಿ ಸ್ಥಾನಗಳನ್ನು ಮೀಸಲಿಡುವುದು. 16(4)ನೇ ವಿಧಿಯಂತೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿಯನ್ನು ನೀಡುವುದಾಗಿದೆ. ಹೀಗೆ ಸಂವಿಧಾನದ ಹತ್ತು ಹಲವು ವಿಧಿಗಳ ಮೂಲಕ ವಿವಿಧ ಕ್ಷೇತ್ರಗಳಿಗೆ ಅನ್ವಯವಾಗುವಂತೆ ಮೀಸಲಾತಿಯನ್ನು ಕಲ್ಪಿಸಲಾಗಿದೆ.

ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜಾತಿಗಳ ಮಧ್ಯ ಮೀಸಲಾತಿಯನ್ನು ವರ್ಗೀಕರಿಸಲು ಕೇಂದ್ರ ಹಾಗೂ ರಾಜ್ಯಗಳಿಂದ ಹಲವಾರು ಸಮಿತಿಗಳನ್ನು ನೇಮಿಸಲಾಯಿತು. ಆ ಸಮಿತಿಗಳಲ್ಲಿ ಮಂಡಳ ಆಯೋಗ ಅತ್ಯಂತ ಪ್ರಮುಖವಾದದ್ದು. 1979ರಲ್ಲಿ ಅಂದಿನ ಪ್ರಥಾನಿಯಾಗಿದ್ದ ಮೊರಾಜೀನ್‌ದೇಸಾಯಿಯವರು 340ನೇ ವಿಧಿಯಡಿ ಹಿಂದುಳಿದ ವರ್ಗಗಳ ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ತಿಳಿಸಲು ಬಿ.ಪಿ.ಮಂಡಳರವರ ನೇತೃತ್ವದಲ್ಲಿ ಆಯೋಗವೇಂದನ್ನು ರಚಿಸಿದರು. ಈ ಸಮಿತಿಯು ಸಮಗ್ರವಾಗಿ ಅಧ್ಯಯನವನ್ನು ಮಾಡಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು.

ಈ ಸಮಿತಿಯ ಅನೇಕ ಪ್ರಮುಖ ಶಿಪಾರಸ್ಸುಗಳನ್ನು ನೀಡಿತು. ಅವುಗಳಿಂದರೆ ರಾಷ್ಟ್ರೀಯ ಒಟ್ಟು ಜನಸಂಖ್ಯೆಯಲ್ಲಿ ಶೇ.50 ರಷ್ಟು ಹಿಂದುಳಿದ (ಒಬ್ಬಿಸಿ) ಗಳಿಂದರೆ ಅವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.27 ರಷ್ಟು ಮೀಸಲಾತಿಯನ್ನು ನೀಡಬೇಕು. ಈ ಸಮಿತಿಯು ಒಬ್ಬಿಸಿ ಪಟ್ಟಿಗೆ 3700 ಜಾತಿಗಳು ಹಾಗೂ ಅತಿ ಹಿಂದುಳಿದ ಜಾತಿ ಪಟ್ಟಿಗೆ 2100 ಜಾತಿಗಳನ್ನು ಸೇರಿಸಿತು. 10 ವರ್ಷಗಳ ತರುವಾಯ 1990 ರಲ್ಲಿ ಪ.ವಿ. ನರಸಿಂಹರಾವ್ ನೇತೃತ್ವದ ಕೇಂದ್ರ ಸರ್ಕಾರ ಬಿ.ಪಿ.ಮಂಡಳ ಆಯೋಗದ ಶಿಪಾರಸ್ಸಿನಂತೆ ಹಿಂದುಳಿದ ವರ್ಗಗಳಿಗೆ ಶೇ.27, ಪರಿಶಿಷ್ಟ ಜಾತಿಗಳಿಗೆ ಶೇ.15 ಹಾಗೂ ಪರಿಶಿಷ್ಟ ಪಂಗಡಗಳಿಗೆ ಶೇ.7.5 ರಷ್ಟು ಶೀಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ನೀಡಬೇಕೆಂದು ವರ್ಗೀಕರಿಸಲಾಯಿತು ಹಾಗೂ 2001ರ ಜನಗಣತಿಯನ್ನು ಆದರಿಸಿ ಡಿಲಿಮಿಟೇಷನ್ ಆಯೋಗವು ಲೋಕಸಭೆಯಲ್ಲಿ ಪರಿಶಿಷ್ಟ ಜಾತಿಯವರಿಗೆ 545 ಲೋಕಸಭಾ ಸ್ಥಾನಗಳಲ್ಲಿ 84

ಹಾಗೂ ಪರಿಶಿಷ್ಟ ವರ್ಗಗಳಿಗೆ 47 ಸ್ಥಾನಗಳನ್ನು ಮೀಸಲಿರಿಸಿತು. ಮಂಡಳ ಆಯೋಗದ ಶಿಪಾರಸ್ಸುಗಳನ್ನು ಅನುಷ್ಠಾನಗೊಳಿಸಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಸುಪ್ರಿಂ ಕೋರ್ಟನಲ್ಲಿ ಹಲವಾರು ಜನರು “ಸಾರ್ವಜನಿಕ ಹಿತಾಸ್ತೀ ಅಜ್ಞಾಯನ್ನು” ಸಲ್ಲಿಸಿದರು ಮಂಡಳ ಈ ಪ್ರಕರಣವನ್ನು ಇಂದಿರಾ ಸಾಹಿ ಪ್ರಕರಣ ಎಂದು ಕರೆಯಲಾಯಿತು.

ಒಂಭತ್ತು ಜನ ನ್ಯಾಯಾಧೀಕರಿದ್ದ ಸಂವಿಧಾನಪೀಠವು ಒಂದು ವರ್ಷದವರೆಗೂ ವಾದ ಪ್ರತಿವಾದಗಳನ್ನು ಆಲಿಸಿ, 1992 ರಲ್ಲಿ ಮಹಾತ್ಮದ ಶೀರ್ಷನ್ನು ನೀಡಿತ್ತು ಈ ಶೀರ್ಷ ಇಂದಿಗೂ ಒಂದು ಮೃಲಿಗಲ್ಲಾಗಿದೆ. 6:3 ಬಹುಮತದೊಂದಿಗೆ ಮೀಸಲಾತಿ ಶೇ.50 ರಷ್ಟು ಮೀರುವಂತಿಲ್ಲ ಎಂಬ ನಿಯಮವನ್ನು ರೂಪಿಸಿತು. ಅತಿ ಅವಶ್ಯಕತೆಯೇನಿಸಿದಾಗ ಅಧಿವಾ ಅಗತ್ಯ ಬಿಂಬಿಗೆ ಶೇ.50 ಕ್ಷಿಂತ ಹೆಚ್ಚು ಮೀಸಲಾತಿಯನ್ನು ನೀಡಬಹುದು. ಆದರೆ ಅದಕ್ಕೆ ಸಮರ್ಥವಾದ ಸಮರ್ಥನೆಯನ್ನು ನೀಡಬೇಕಾಗುತ್ತದೆ ಎಂಬ ಶೀರ್ಷನ್ನು ನೀಡಿತು.

ನಂತರ ಹಲವು ರಾಜ್ಯಗಳು ಅದರಲ್ಲಿ ತೆಲಂಗಾಣ, ಮಹಾರಾಷ್ಟ್ರದಂತಹ ರಾಜ್ಯಗಳು ಶೇ.50 ಕ್ಷಿಂತ ಹೆಚ್ಚು ಮೀಸಲಾತಿಯನ್ನು ನೀಡಿದ್ದವು ಆದರೆ ಅವು ಜಾರಿಗೆ ಬಂದಿಲ್ಲ. ಆದರೆ ತಮಿಳುನಾಡು ಸರ್ಕಾರ ಶೇ.69 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿದೆ. ತಮಿಳುನಾಡು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದರುವ (ಒಬ್ಬಿಸಿ) ಸಮುದಾಯಗಳಿಗೆ (ಶೀಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ) ಕಾಯಿದೆ 1993 ಯನ್ನು ಪರಿಚಯಿಸಿ ಅಂದಿನ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಸಂವಿಧಾನದ ಭಾಗ IX ಗೆ ಸೇರಿಸುವಂತೆ ಮಾಡಿತು.

ಭಾಗ IX ರಲ್ಲಿ ಬರುವ ವಿಷಯಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವಂತಿಲ್ಲ. ಅದಾಗ್ಯಾ

Coelho ಪ್ರಕರಣದಲ್ಲಿ ಸುಪ್ರಿಂಕೋಟ್‌
 ಸಂವಿಧಾನದ ಮೂಲರಚನೆಗೆ ದಕ್ಷೀಯಾಗುವ
 ಯಾವುದೇ ಕಾಯಿದೆಗಳನ್ನು ನ್ಯಾಯಾಂಗದ
 ಮರುಪರಿಶೀಲನೆಗೆ ಒಳಪಡುತ್ತದೆ ಎಂದು ತೀವ್ರನ್ನು
 ನೀಡಿತು.

ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಇತರ ಪ್ರಮುಖ ತೀವ್ರಗಳು

ಪ್ರಕರಣ-1951: ಎಸ್‌ಸಿ ಎಸ್‌ಪಿ ಸಮುದಾಯಗಳಿಗೆ
 ವ್ಯಾದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದಲ್ಲಿ ನೀಡಿದ
 ಮೀಸಲಾತಿಯನ್ನು ನ್ಯಾಯಾಲಯದಲ್ಲಿ
 ಪ್ರಶ್ನಿಸಲಾಯಿತು. ಸುಪ್ರಿಂಕೋಟ್‌ ಈ
 ಮೀಸಲಾತಿಯನ್ನು ಎತ್ತಿ ಹಿಡಿಯಿತು, ಮತ್ತು ದೇಶದ
 ಮೊಟ್ಟಮೊದಲ ಮೀಸಲಾತಿಯ ಕುರಿತು ತೀವ್ರಾಗಿ
 ದಾಖಲಾಯಿತು. ಜೊತೆಗೆ ಈ ಪ್ರಕರಣ ಸಂವಿಧಾನದ
 ಮೊದಲ ತಿದ್ದುಪಡಿಗೆ ದಾರಿಮಾಡಿಕೊಟ್ಟಿತು.

ಭಾಲಾಜಿ ವರ್ಸಸ್ ಮೈಸೂರು ಸರ್ಕಾರ ಪ್ರಕರಣ

1962ರಲ್ಲಿ ಮೈಸೂರು ಸರ್ಕಾರ ರಾಜ್ಯದಲ್ಲಿ
 ಹಿಂದುಳಿದ ಹಾಗೂ ಅತೀ ಹಿಂದುಳಿದ ವರ್ಗಗಳಿಗೆ
 ಶಿಕ್ಷಣ ಹಾಗೂ ಸರ್ಕಾರಿ ಮುದ್ದೆಯಲ್ಲಿ ಶೇ.66 ರಷ್ಟು
 ಮೀಸಲಾತಿ ನೀಡುವ ಕಾಯಿದೆಯನ್ನು
 ಜಾರಿಗೊಳಿಸಿತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ
 ಅಜ್ಞಾಯನ್ನು ಸಲ್ಲಿಸಲಾಯಿತು. ಈ ಕಾಯಿದೆಯನ್ನು
 ಅಂದಿನ ಮೈಸೂರು ಹೈಕೋಟ್‌ (ಈಗಿನ
 ಕನಾರಾಟಕ ಹೈಕೋಟ್‌) ರದ್ದುಗೊಳಿಸಲಾಯಿತು.

ಜನಹಿತ ಅಭಿಯಾನ ವರ್ಸಸ್ ಕೇಂದ್ರ ಸರ್ಕಾರ

2019ರಲ್ಲಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ 103ನೇ
 ತಿದ್ದುಪಡಿಯನ್ನು ತರುವ ಮೂಲಕ ಅಧಿಕವಾಗಿ
 ಹಿಂದುಳಿದ ವರ್ಗಗಳಿಗೆ ಶೇ.10 ರಷ್ಟು
 ಮೀಸಲಾತಿಯನ್ನು ನೀಡಿತು. ಈ ಕಾಯಿದೆಯ
 ವಿರುದ್ಧ ಹಲವಾರು ಜನರು ಸುಪ್ರಿಂಕೋಟ್‌ನಲ್ಲಿ
 ಸಾರ್ವಜನಿಕ ಹಿತಾಸ್ತ್ರೀ ಅಜ್ಞಾಯನ್ನು ಸಲ್ಲಿಸಿದರು.
 ಏದು ಜನ ನ್ಯಾಯಾದೀಶರಿದ್ದ ಸಂವಿಧಾನ ತೀರಪ್ರ

3:2 ಬಹುಮತದೊಂದಿಗೆ ಆಧಿಕವಾಗಿ ಹಿಂದುಳಿದ
 ಮೇಲ್ವರ್ಗಗಳಿಗೆ ನೀಡಿರುವ ಮೀಸಲಾತಿಯು
 ಸಂವಿಧಾನಪದ್ಧತಿಗಿಂತ ಹಾಗೂ ಶೇ.50 ರಷ್ಟು
 ಮೀಸಲಾತಿ ನೀಡಬಾರದು ಎಂಬ ಪರಿವ್ಯಾಪ್ತಿಗೆ
 ಬರುವುದಿಲ್ಲ ಜೊತೆಗೆ ಈ ನಿಯಮವು ಕೇವಲ
 ಎಸ್‌ಸಿ ಎಸ್‌ಪಿ ಹಾಗೂ ಒಬಿಸಿಗಳಿಗೆ ಮಾತ್ರ
 ಅನ್ವಯಿಸುತ್ತದೆ ಎಂದು ತೀವ್ರನ್ನು ನೀಡಿತು.

ಸಮಾರೋಪ

ಅಸಮಾನ ಸಾಮಾಜಿಕ ವ್ಯವಸ್ಥೆಯ ಭಾರತದಲ್ಲಿ
 ಸಮಾನತೆಗಾಗಿ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ
 ತರಲಾಯಿತು. ಜಾರಿಗೆ ಬಂದು ಏಳು ದಶಕಗಳು
 ಕಳೆದರೂ ಕೂಡ ಜಾತಿ ಜಾತಿಗಳ ನಡುವಿನ ಕಂದಕ
 ಹಚ್ಚುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ
 ಲಾಭಕ್ಕಾಗಿ ಮೀಸಲಾತಿಯನ್ನೇ ಬಂಡವಾಳ
 ಮಾಡಿಕೊಂಡಿವೆ. ಸಾಮಾಜಿಕ ನ್ಯಾಯದ
 ಭಾಗವಾಗಬೇಕಾಗಿದ್ದ ಮೀಸಲಾತಿ ವಿವಾದದ
 ಭಾಗವಾಗಿದ್ದ ವಿಪರ್ಯಾಸವಾಗಿದೆ. ಕೇವಲ ಎಸ್‌ಸಿ
 ಎಸ್‌ಪಿ ಸಮುದಾಯಗಳಿಗೆ ಮಾತ್ರ ಮೀಸಲಾತಿ
 ವ್ಯವಸ್ಥೆಯಿದ್ದು ಇದರಿಂದ ಸಾಮಾಜಿಕ ಅಸಮಾನತೆ
 ಇನ್ನೂ ಹೆಚ್ಚುತ್ತಿದೆ ಎಂಬ ತಪ್ಪು ಕಲ್ಪನೆ ಇಂದಿನ
 ಸಮುದಾಯಗಳಲ್ಲಿ ಅದರಲ್ಲಿ ಸ್ವತಃ ಮೀಸಲಾತಿ
 ಪಡೆದುಕೊಳ್ಳುವ ಹಿಂದುಳಿದ (ಒಬಿಸಿ) ಮತ್ತು
 ಮೇಲ್ವರ್ಗದ ಸಮುದಾಯಗಳಲ್ಲಿ ಮನೆ
 ಮಾಡಿರುವುದು ದುರ್ದ್ವವದ ಸಂಗತಿಯಾಗಿದೆ.
 ಇತ್ತೀಚಿನ ದಿನಗಳಲ್ಲಿ ಸಾಮಾಜಿಕವಾಗಿ ಉತ್ತಮ
 ಸ್ಥರದಲ್ಲಿದ್ದ ಆಧಿಕವಾಗಿ ಹಿಂದುಳಿದಿರುವ
 ಸಮುದಾಯಗಳು ಕೂಡ ಎಸ್‌ಸಿ ಎಸ್‌ಪಿ ಪಟ್ಟಿಗೆ
 ಸೇರಿಸುವಂತೆ ಹೆಚ್ಚೆಚ್ಚು ಬೇಡಿಕೆಯಿಡುತ್ತಿರುವುದು
 ಮೀಸಲಾತಿ ಉದ್ದೇಶವನ್ನೇ ಬುಡಮೇಲು
 ಮಾಡುವಂತಿದೆ. ಈ ಹಿನ್ನೆಲೆಯಲ್ಲಿ ಸಮಾಜದ
 ನಡುವೆ ಮೀಸಲಾತಿ ಬಗ್ಗೆ ಜ್ಞಾನವನ್ನು ತುಂಬುವುದು
 ಅಗತ್ಯವಾಗಿದೆ.

ಪರಾಮರ್ಶನ ಗ್ರಂಥಗಳು

- ಮೋಹನ್, ಎಚ್.ಎಸ್. (2013).
ನ್ಯಾಯಾಲಯದ ಶೈಕ್ಷಣಿಕ ಮತ್ತು
ಕಾನೂನಿನ ಅರಿವು.
- ನಾಗಮೋಹನದಾಸ್, ಎಚ್.ಎನ್. (2022).
ಮೀಸಲಾತಿ ಭೂಮೆ ಮತ್ತು ವಾಸ್ತವ. ಜನ
ಪ್ರಕಾಶನ.
- ಪೋತೆ ಮತ್ತು ಜಗನ್ನಾಥ್ ಶಿಂಥೆ. (2006).
ಮೀಸಲಾತಿ ಸಮಸ್ಯೆ ಮತ್ತು ಸವಾಲುಗಳು.
- Divya Tivari. (2007). *Ethics of Reservation*. Book age publications.
- Laxmikanth (2023) *Indian Polity*. (7th Ed.). MC Grow Hill publications.
- *Report of the backward classes commission. First Part, Vol-1 & 2*. (1980). Government of India.
- Supreme Court of India. (n.d.).
<https://main.sci.gov.in/>